



ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ಎ Part - IV A	ಬೆಂಗಳೂರು, ಬುಧವಾರ, ೦೧, ಜೂನ್, ೨೦೨೨ (ಜ್ಯೇಷ್ಠ, ೧೧, ಶಕವರ್ಷ, ೧೯೪೪) BENGALURU, WEDNESDAY, 01, JUNE, 2022 (JYAISTHA, 11, SHAKAVARSHA, 1944)	ನಂ. ೩೧೪ No. 314
-------------------------	--	--------------------

DEPARTMENT OF PARLIAMENTARY AFFAIRS AND LEGISLATION SECRETARIAT

NOTIFICATION

NO: DPAL 23 SHASANA 2021, BENGALURU, DATED: 01.06.2022

The Code Of Criminal Procedure (Karnataka Amendment) Bill, 2021 ಇದಕ್ಕೆ 2022ರ ಮೇ ತಿಂಗಳ 24ನೇ ದಿನಾಂಕದಂದು ರಾಷ್ಟ್ರಾಧ್ಯಕ್ಷರ ಒಪ್ಪಿಗೆ ದೊರೆತಿದ್ದು, ಸಾಮಾನ್ಯ ತಿಳುವಳಿಕೆಗಾಗಿ ಇದನ್ನು 2022ರ ಕರ್ನಾಟಕ ಅಧಿನಿಯಮ ಸಂಖ್ಯೆ: 22 ಎಂಬುದಾಗಿ ದಿನಾಂಕ: 01.06.2022 ರಂದು ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ,-

KARNATAKA ACT NO. 22 OF 2022

(First Published in the Karnataka Gazette Extra-ordinary on the 1st day of June, 2022)

THE CODE OF CRIMINAL PROCEDURE (KARNATAKA AMENDMENT) ACT, 2021

(Received the assent of the President on the 24th day of May, 2022)

An Act further to amend the Code of Criminal Procedure, 1973 in its application to the State of Karnataka.

Whereas it is expedient further to amend the Code of Criminal Procedure, 1973 (Central Act 2 of 1974), in its application to the State of Karnataka for the purposes hereinafter appearing;

Be it enacted by the Karnataka State Legislature in the Seventy second year of the Republic of India as follows :-

1. Short title and commencement.-(1) This Act may be called the Code of Criminal Procedure (Karnataka Amendment) Act, 2021.

(2) It shall come into force at once.

2. Amendment of section 276.- In the Code of Criminal Procedure, 1973 (Central Act 2 of 1974) in section 276, after sub-section(1), the following proviso shall be inserted, namely:-

“Provided that, evidence of a witness under this sub-section may also be recorded by audio-video electronic means in the presence of the advocate of the person accused of the offence in such manner as may be prescribed”.

By Order and in the name of
the Governor of Karnataka,

G. SRIDHAR

Secretary to Government
Department of Parliamentary
Affairs and Legislation

ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ
ಅಧಿಸೂಚನೆ

ಸಂಖ್ಯೆ: ಸಂವ್ಯಾಖ್ಯಾನ 23 ಶಾಸನ 2021, ಬೆಂಗಳೂರು, ದಿನಾಂಕ: 01.06.2022.

The Karnataka Official Language Act, 1963 (Karnataka Act 26 of 1963) ರ ಪ್ರಕರಣ 5-ಎ ರ ಅಡಿಯಲ್ಲಿ ರಾಜ್ಯಪಾಲರಿಂದ ಅಧಿಕೃತಗೊಳಿಸಿದ the Code Of Criminal Procedure (Karnataka Amendment) Act, 2021 (Karnataka Act No. 22 of 2022) ರ ಭಾಷಾಂತರವನ್ನು ಅಧಿಕೃತ ಕನ್ನಡ ಪಠ್ಯವೆಂದು ದಿನಾಂಕ: 01.06.2022 ಕರ್ನಾಟಕ ರಾಜ್ಯಪತ್ರದ ವಿಶೇಷ ರಾಜ್ಯಪತ್ರಿಕೆ (ಭಾಗ-IV) ಯಲ್ಲಿ ಪ್ರಕಟಿಸಬೇಕೆಂದು ಆದೇಶಿಸಲಾಗಿದೆ.

2022 ರ ಕರ್ನಾಟಕ ಅಧಿನಿಯಮ ಸಂಖ್ಯೆ: 22

(2022 ರ ಜೂನ್ ತಿಂಗಳ 1ನೇ ದಿನಾಂಕದಂದು ಕರ್ನಾಟಕ ರಾಜ್ಯಪತ್ರದ ವಿಶೇಷ ಸಂಚಿಕೆಯಲ್ಲಿ ಮೊದಲು ಪ್ರಕಟವಾಗಿದೆ)

ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ)ಅಧಿನಿಯಮ, 2021

(2022 ರ ಮೇ ತಿಂಗಳ 24ನೇ ದಿನಾಂಕದಂದು ರಾಷ್ಟ್ರಾಧ್ಯಕ್ಷರ ಒಪ್ಪಿಗೆಯನ್ನು ಪಡೆಯಲಾಗಿದೆ)

ದಂಡ ಪ್ರಕ್ರಿಯಾ ಸಂಹಿತೆ, 1973ನ್ನು ಕರ್ನಾಟಕ ರಾಜ್ಯಕ್ಕೆ ಅನ್ವಯಿಸುವಲ್ಲಿ ಮತ್ತಷ್ಟು ತಿದ್ದುಪಡಿ ಮಾಡಲು ಒಂದು ಅಧಿನಿಯಮ.

ಇಲ್ಲಿ ಇನ್ನು ಮುಂದೆ ಕಂಡು ಬರುವ ಉದ್ದೇಶಗಳಿಗಾಗಿ ದಂಡ ಪ್ರಕ್ರಿಯಾ ಸಂಹಿತೆ, 1973ನ್ನು (1974ರ ಕೇಂದ್ರ ಅಧಿನಿಯಮ 2) ಕರ್ನಾಟಕ ರಾಜ್ಯಕ್ಕೆ ಅನ್ವಯಿಸುವಲ್ಲಿ ಮತ್ತಷ್ಟು ತಿದ್ದುಪಡಿ ಮಾಡುವುದು ಯುಕ್ತವಾಗಿರುವುದರಿಂದ;

ಇದು, ಭಾರತ ಗಣರಾಜ್ಯದ ಎಪ್ಪತ್ತೆರಡನೇ ವರ್ಷದಲ್ಲಿ ಕರ್ನಾಟಕ ರಾಜ್ಯ ವಿಧಾನ ಮಂಡಲದಿಂದ ಈ ಮುಂದಿನಂತೆ ಅಧಿನಿಯಮಿತವಾಗಲಿ,-

1. ಸಂಕ್ಷಿಪ್ತ ಹೆಸರು ಮತ್ತು ಪ್ರಾರಂಭ.- (1) ಈ ಅಧಿನಿಯಮವನ್ನು ದಂಡ ಪ್ರಕ್ರಿಯಾ ಸಂಹಿತೆ (ಕರ್ನಾಟಕ ತಿದ್ದುಪಡಿ) ಅಧಿನಿಯಮ, 2021 ಎಂದು ಕರೆಯತಕ್ಕದ್ದು.

(2) ಇದು, ಈ ಕೂಡಲೇ ಜಾರಿಗೆ ಬರತಕ್ಕದ್ದು.

2. 276ನೇ ಪ್ರಕರಣದ ತಿದ್ದುಪಡಿ.- ದಂಡ ಪ್ರಕ್ರಿಯಾ ಸಂಹಿತೆ, 1973ರ (1974ರ ಕೇಂದ್ರ ಅಧಿನಿಯಮ 2) 276ನೇ ಪ್ರಕರಣದ (1)ನೇ ಉಪಪ್ರಕರಣದ ತರುವಾಯ ಈ ಮುಂದಿನ ಪರಂತುಕವನ್ನು ಸೇರಿಸತಕ್ಕದ್ದು, ಎಂದರೆ:-

“ಪರಂತು ಈ ಉಪಪ್ರಕರಣದ ಅಡಿಯಲ್ಲಿ ನಿಯಮಿಸಬಹುದಾದಂಥ ರೀತಿಯಲ್ಲಿ ಸಾಕ್ಷಿಯ ಸಾಕ್ಷ್ಯವನ್ನು ಅಪರಾಧದ ಆರೋಪಿತ ವ್ಯಕ್ತಿಯ ವಕೀಲನ ಸಮಕ್ಷಮದಲ್ಲಿ ಶ್ರವ್ಯ-ದೃಶ್ಯ ವಿದ್ಯುನ್ಮಾನ ವಿಧಾನಗಳ ಮೂಲಕವೂ ಸಹ ದಾಖಲಿಸಿಕೊಳ್ಳಬಹುದು”

The above translation of the Code Of Criminal Procedure (Karnataka Amendment) Act, 2021 (Karnataka Act No. 22 of 2022) Shall be authoritative text in Kannada language under section 5-A of the Karnataka Official Language Act, 1963 (Karnataka Act 26 of 1963).

ಧಾವರ್ಚಂದ್ ಗೆಹ್ಲೋಟ್

ಕರ್ನಾಟಕ ರಾಜ್ಯಪಾಲರು

ಕರ್ನಾಟಕ ರಾಜ್ಯಪಾಲರ ಆದೇಶಾನುಸಾರ
ಮತ್ತು ಅವರ ಹೆಸರಿನಲ್ಲಿ,

ಜಿ.ಶ್ರೀಧರ್

ಸರ್ಕಾರದ ಕಾರ್ಯದರ್ಶಿ,
ಸಂಸದೀಯ ವ್ಯವಹಾರಗಳು ಮತ್ತು
ಶಾಸನ ರಚನೆ ಇಲಾಖೆ.